ಕರ್ನಾಟಕ ವಿಧಾನ ಪರಿಷತ್ತು

ನೂರ ನಲವತ್ತ ಮೂರನೆಯ ಅಧಿವೇಶನದ ಮುಂದುವರೆದ ಉಪವೇಶನ

ಚುಕ್ಕೆ ರಹಿತ ಪ್ರಶ್ನೆ

ದಿನಾಂಕ : 25-03-2021 ಪ್ರಶ್ನೆ ಸಂಖ್ಯೆ : 1795 (2177)

ಸದಸ್ಯರ ಹೆಸರು ಮತ್ತು ಕ್ಷೇತ್ರ : ಶ್ರೀ ಅರುಣ ಶಹಾಪುರ (ಶಿಕ್ಷಕರ ಕ್ಷೇತ್ರ)

ಉತ್ತರ ನೀಡಬೇಕಾದ ದಿನಾಂಕ : 25-03-2021

ಉತ್ತರಿಸುವ ಸಚಿವರು: ಮಾನ್ಯ ಮುಖ್ಯಮಂತ್ರಿಗಳು

ವಿಷಯ : 1987 ರಿಂದ 1995ರ ಸಾಮಾನ್ಯ ಆಡಳಿತ ಮಂಡಳಿಗಳ ಪದವಿ ಕಾಲೇಜುಗಳ ಅನುದಾನಕ್ಕೆ ಒಳಪಡಿಸುವ ಕುರಿತು

(ಅ) 1987 ರಿಂದ 1995ರ ಮಧ್ಯದಲ್ಲಿ ಆರಂಭವಾದ ಸಾಮಾನ್ಯ ಆಡಳಿತ ಮಂಡಳಿಗಳ ಪದವಿ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಸಂಬಂಧಿಸಿದ ಇಲಾಖೆಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಬಂದಿದೆಯೇ;

(ಆ) ಅನುದಾನ ಒದಗಿಸುವ ಪ್ರಸ್ತಾವನೆ ಯಾವ ಹಂತದಲ್ಲಿದೆ ; (ಪ್ರಸ್ತಾವನೆಯ ಸಂಪೂರ್ಣ ವಿವರ ನೀಡುವುದು)

(ಇ) ಅನುದಾನಕ್ಕೆ ಒಳಪಡಿಸಿದಲ್ಲಿ ಆರ್ಥಿಕ ಇಲಾಖೆಯು ಎಷ್ಟು ಅನುದಾನವನ್ನು ನೀಡಲಿದೆ ; (ಮಾಹಿತಿ ನೀಡುವುದು)

(ಈ) ನೀಡದಿದ್ದಲ್ಲಿ, ಅದಕ್ಕೆ ಕಾರಣವೇನು ? (ವಿವರದೊಂದಿಗೆ ಸಂಪೂರ್ಣ ಮಾಹಿತಿ ನೀಡುವುದು)